

SHARE YOUR EXPERIENCE

ನಿಮ್ಮ ಅನುಭವಗಳನ್ನು ಹಂಚಿಕೊಳ್ಳಿ

OFFICE USE	
IP No.:	
OP No.:	



SRI DHARMASTHALA MANJUNATHESHWARA MULTI SPECIALITY HOSPITAL, UJIRE

ಬಳರೋಗಿ ಅನಿಸಿಕೆ ಪತ್ರ / IN PATIENT FEED BACK FORM

15/9/23

ರೋಗಿಯ ಹೆಸರು ಮತ್ತು ವಿಳಾಸ :
Patient Name and Address

Honnanna

ದೂರವಾಣಿ ಸಂಖ್ಯೆ/Phone Number

ಉದಾ ದಿನಾಂಕ/Admission Date

ಎಸ್.ಡಿ.ಎಂ. ಆಸ್ಪತ್ರೆಯನ್ನು ಆಯ್ಕೆ ಮಾಡಿರುವುದಕ್ಕಾಗಿ ನಾವು ನಿಮಗೆ ಧನ್ಯವಾದ ಸಲ್ಲಿಸುತ್ತೇವೆ ನಿಮ್ಮ ಆಲೋಚನೆ/ಅಭಿಪ್ರಾಯಗಳು ನಮಗೆ ಉತ್ಕೃಷ್ಟ ಆರೋಗ್ಯ ಸೇವೆ ನೀಡಲು ಸಹಾಯವಾಗುತ್ತದೆ.

We thank you for choosing SDM Hospital, Your thoughts & comments are important to us to provide excellence in health care

ವೈದ್ಯರ ಸೇವೆಯ ಬಗ್ಗೆ
Consultation Doctors Service

ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	-------------------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ರೋಗಕ್ಕೆ ಕೊಟ್ಟ ಚಿಕಿತ್ಸೆಯಿಂದ ಅನುಕೂಲ
Relief from the treatment given to the disease

ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	-------------------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ತುರ್ತು/ಅಪಘಾತ
Emergency/Casualty

ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	-------------------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ದಾದಿಯರ ಸೇವೆಯ ಬಗ್ಗೆ
Nursing Care Service

ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	-------------------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಶಸ್ತ್ರ ಚಿಕಿತ್ಸಾ ವಿಭಾಗದ ಸೇವೆ
Operation Theatre Service

ಅತ್ಯುತ್ತಮ Excellent	<input type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	--------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಹರಿಗೆ ವಿಭಾಗದ ಸೇವೆ
Labour Theatre Service

ಅತ್ಯುತ್ತಮ Excellent	<input type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	--------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಆಯಾಗಳ ಸೇವೆಯ ಬಗ್ಗೆ
House Keeping Service

ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	-------------------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಇನ್ಶೂರೆನ್ಸ್ ವಿಭಾಗದ ಸೇವೆ
Insurance Department Service

ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	-------------------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಸ್ವಾಗತ ಕೇಂದ್ರದ ಸೇವೆ
Reception Counter Service

ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	-------------------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ಸಾರ್ವಜನಿಕ ಸಂಪರ್ಕ ಅಧಿಕಾರಿ
Public Relationship Officer

ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	-------------------------------------	---------------	--------------------------	-----------------------	--------------------------	----------------	--------------------------

Please Describe/ವಿವರಣೆ:

ಔಷಧ ವಿಭಾಗದ ಸೇವೆ
Pharmacy Service

ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	-------------------------------------	---------------	--------------------------	-----------------------	--------------------------	----------------	--------------------------

Please describe/ವಿವರಣೆ:

ರಕ್ತ/ಮಲ/ಮೂತ್ರ ಪರೀಕ್ಷಾ
ಕೇಂದ್ರದ ಸೇವೆ
Laboratory Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಸ್ಯಾನಿಂಗ್ ಸೇವೆ
USG Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಎಕ್ಸ್-ರೇ ವಿಭಾಗದ ಸೇವೆ
X-Ray Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಸಿ.ಟಿ ಸ್ಯಾನಿಂಗ್ ಸೇವೆ
C.T Scanning Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಇ.ಸಿ.ಜಿ ವಿಭಾಗದ ಸೇವೆ
ECG Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಭೌತಚಿಕಿತ್ಸಾ ವಿಭಾಗದ ಸೇವೆ
Physiotherapy Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಒಟ್ಟಾರೆ ಅನುಭವ
Overall Experience

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಇತರ ಸೇವೆಗಳ ಬಗ್ಗೆ /Other Service::

ಕುಡಿಯುವ ನೀರು/Drinking Water

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

Fan, AC, Lights, Water Facilities
ಫ್ಯಾನ್, ಎಸಿ, ಲೈಟ್ ವ್ಯವಸ್ಥೆ

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಶುಚಿತ್ವ/Cleanliness

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಕ್ಯಾಂಟೀನ್/Canteen

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಆಂಬ್ಯುಲೆನ್ಸ್/Ambulance

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಸಿಬ್ಬಂದಿಯ ಸೇವೆ ತೃಪ್ತಿಕರವಾಗಿದ್ದರೆ ಆ ಸಿಬ್ಬಂದಿಯ ಹೆಸರು & ಸೇವೆಯನ್ನು ನಮೂದಿಸಿ :

ಸಿಬ್ಬಂದಿಯ ಸೇವೆ ತೃಪ್ತಿಕರವಾಗಿದ್ದರೆ ಆ ಸಿಬ್ಬಂದಿಯ ಹೆಸರು & ಸೇವೆಯನ್ನು ನಮೂದಿಸಿ :

ಇನ್ನಿತರ ವಿಷಯಗಳು/ಸಲಹೆಗಳು (ಇದ್ದರೆ) General Remarks/Suggetions (If any) :

ನಿಮ್ಮ ಸ್ನೇಹಿತರು ಮತ್ತು ಕುಟುಂಬದವರಿಗೆ ನಮ್ಮ ಆಸ್ಪತ್ರೆಯನ್ನು ಶಿಪಾರಸ್ಸು ಮಾಡುವಿರಾ

Yes/ಹೌದು No/ಇಲ್ಲ

We you recommend our hospital to your friends and family

ಅನಿಸಿಕೆಗಳು
Comments

ನಿನ್ನೂ ನವರು ಚೆನ್ನಾಗಿ ಸೋಡಿಯಂನಿಂದ ದೂರವಾಗಿರುತ್ತಾರೆ. ದಾಡ್ಡರಸವು ಉತ್ತಮವಾಗಿರುತ್ತದೆ.

ಅನಿಸಿಕೆ/ಪ್ರತಿಕ್ರಿಯೆಗಳನ್ನು ನೀಡಿದವರು
Feedback Submitted by

Patient/ರೋಗಿ Patient Relative /ರೋಗಿ ಸಂಬಂಧಿ Staff/ಸಿಬ್ಬಂದಿ

Signature

ಹೆಚ್.ಎಸ್.ಎಸ್.